

ಪ್ರತಿಯೊಂದು ಶಾಲೆಯೂ ಮುಕ್ತ ಹಾಗೂ ಧರ್ಮನಿರಪೇಕ್ಷ
ಸಂಸ್ಥೆಯಾಗಿ ತನ್ನ ಪಾತ್ರ ನಿರ್ವಹಿಸುತ್ತದೆ ಎಂದು
ಭಾವಿಸಲಾಗದು. ಅದರೆ, ಹಾಗೆ ಮಾಡುವ ಶಾಲೆ ರಾಷ್ಟ್ರದ
ಬದುಕಿನಲ್ಲಿ ಕೇವಲ ಶೈಕ್ಷಣಿಕ ದೃಷ್ಟಿಯಿಂದ ಮಾತ್ರವಲ್ಲ,
ಸಾಮಾಜಿಕವಾಗಿಯೂ ಪ್ರಮುಖ ಪಾತ್ರ ನಿರ್ವಹಿಸಿರುತ್ತದೆ.

- ಅಂಧ್ರ ಚಿತ್ರೇ

ಮಾಧ್ಯಮಿಕ ಶಾಲೆಯ ದಿನಗಳನ್ನು ನೇನೆದು...

ರ್ಹ ಇದೆ ವಾರ ಒಂದು ದಿನ, ನ್ಯಾಷನಲ್ ಮಿಡ್ಲ್ ಸ್ಕೂಲ್‌ನಲ್ಲಿ ಸಹಪಾರಿಗಳಾಗಿದ್ದ ನಾವು ಕೆಲವರು ಒಟ್ಟಿಗೆ ಸೇರಿದ್ದೇವು. ಅಂದು ಸುಮಾರು ನಲವತ್ತು ವರ್ಷಗಳ ಬಳಿಕ, ಹಿಂದೆ ನಮ್ಮ ಶಿಕ್ಷಕರಾಗಿದ್ದವರಲ್ಲಿ ಏಳು ಜನರನ್ನು ಭೇಟಿ ಮಾಡಿದ್ದೇವು. ಅನೇಕ ವರ್ಷಗಳ ಹಿಂದೆಯೇ ನಿವೃತ್ತಿಯಾದ ಅವರಲ್ಲಿ ಕೆಲವರು ಎಂಬತ್ತರ ವಯಸ್ಸಿನಲ್ಲಿದ್ದರು. ನಾವು ಮೂವತ್ತೆಕ್ಕೂ ಹೆಚ್ಚು ಜನ ವಾಟನ್‌ಬ್ರೊ ಗುಂಪಿನ ಮೂಲಕ ಪರಸ್ಪರ ಸಂಪರ್ಕಕ್ಕೆ ಬಂದಿದ್ದೇ ಒಂದು ಸಂತೋಷಕರ ಬೆರಗಾಗಿತ್ತು. ನಮ್ಮ ಪ್ರಾಥಮಿಕ ಶಾಲೆಯ ಶಿಕ್ಷಕರೊಡನೆ ಸಂಪರ್ಕವನ್ನು ಸಾಧಿಸಲು ಸಾಧ್ಯವಾಗಿದ್ದಂತೂ ಪವಾಡವೇ ಸರಿ.

ನಮ್ಮಲ್ಲಿ ಕೆಲವರು ಆ ಶಾಲೆಯಲ್ಲಿ ಏಳು ವರ್ಷಗಳ ಕಾಲ ಓದಿದ್ದೇವು. ಕೆಲವರು ಅದಕ್ಕಿಂತ ಕಡಿಮೆ ಕಾಲ ಓದಿದ್ದರು. ಏನೇ ಆದರೂ ಆ ಶಿಕ್ಷಕರು ನಮ್ಮ ಬೆಳವಣಿಗೆಯ ಮುಖ್ಯ ವರ್ಷಗಳಲ್ಲಿ ನಮಗೆ ಕಲಿಸಿದವರಾಗಿದ್ದರು. ಅವರ ದೃಷ್ಟಿಯಲ್ಲಿ, ಒಮ್ಮೆ ನಾವೆಲ್ಲ ಅವರ ಪುಟ್ಟಿ ತುಂಟ ವಿದ್ಯಾರ್ಥಿಗಳಾಗಿದ್ದವರು. ಆದರೆ ಈಗ ಉತ್ತಮ ರೀತಿಯಲ್ಲಿ ನೆಲೆಗೊಂಡಿದ್ದೇವೆ. ಸಾಕಷ್ಟು ಒಳ್ಳೆಯ ಹುದ್ದೆಗಳಲ್ಲಿದ್ದೇವೆ. ಶಿಕ್ಷಕರಲ್ಲಿ ಎಲ್ಲರಿಗಿಂತ ಹಿರಿಯರಾಗಿದ್ದವರು ಹೇಳಿದ ಹಾಗೆ, ‘ಬದುಕಿನ ಅನೇಕ ಏರಿಳಿತಗಳನ್ನು ಸ್ವತಃ ಕಂಡುಂಡ;’ ನಮ್ಮನ್ನು ನೋಡಲು

ಅವರಿಗೆ ತುಂಬಾ ಹೆಚ್ಚುಯೆನಿಸುತ್ತಿತ್ತು. ಅಂದು ನಾವು ಅವರೊಂದಿಗೆ ಕಳೆದ ಮೂರು ಗಂಟೆಗಳ ಕಾಲ, ಪ್ರತಿ ಕ್ಷೇತ್ರವೂ ಅವರಿಗೆ ಆನಂದವನ್ನು ಉಂಟುಮಾಡಿದ್ದು ಸಹಜ. ವಿಪರ್ಯಾಸವೆಂದರೆ, ತಮ್ಮ ಬದುಕಿನ ಇಳಿಗಾಲದಲ್ಲಿ ನಮ್ಮ ಗುಂಪು ಅವರನ್ನು ನೆನಪಿಸಿಕೊಂಡ ರೀತಿಯಿಂದಾಗಿ ಅವರು ಭಾವುಕರಾದರು. ನಿವೃತ್ತಿಯ ಸಮಯದಲ್ಲಿ ಪದ್ಧತಿಯಂತೆ ‘ಜಿಪಚಾರಿಕ’ ರೀತಿಯಲ್ಲಿ ನಡೆದ ಬೀಳೋಡುಗೆ ಸಮಾರಂಭದಲ್ಲಿ ತಾವು ಪಡೆದ ಸನ್ಯಾಸಕ್ಕಿಂತಲೂ ಅಂದು ತಮ್ಮ ಶಿಷ್ಯರಿಂದ ಸಿಕ್ಕ ಗೌರವ ಹೆಚ್ಚು ಅರ್ಥಪೂರ್ಣವಾದುದು ಎಂದು ಹೇಳಿದರು.

ನಮ್ಮ ಶಾಲಾ ಅನುಭವಗಳು ಹೇಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಬ್ಬರಿಗೂ ಸಮಾನವಾದ ರೀತಿಯಲ್ಲಿ ಸಮ್ಯಾಧ್ಯಪೂ ಘಲಕಾರಿಯೂ ಆಗಿದ್ದವು ಎನ್ನುವುದನ್ನು ಅಂದು ಬೇಳಗೇ ನಾನು ಕಂಡ ಹಲವಾರು ವಿಶಿಷ್ಟ ಅಂಶಗಳು ತೋರಿಸಿಕೊಟ್ಟವು.

ನಾನು ಓದುತ್ತಿದ್ದ ದಿನಗಳಲ್ಲಿ ಪ್ರಾಧಿಕಿಕ ಹಂತದಲ್ಲಿ ಕನ್ನಡವು ಬೋಧನೆಯ ಮಾಡುವುದಾಗಿದ್ದುದು ವಿಶೇಷ ಸಂಗತಿಯಾಗಿರಲಿಲ್ಲ (ಈ ಆಯ್ದೆಯು ಮುಂದೆ ಪ್ರೈಡ್ ಹಾಗೂ ಪದವಿಪೂರ್ವ ತರಗತಿಗಳಲ್ಲಿಯೂ ಲಭ್ಯವಿತ್ತು. ಆದರೆ ನಮ್ಮಲ್ಲಿ ಹಲವರು ಪ್ರೈಡ್ಶಾಲಾ ಹಂತದಲ್ಲಿ ಇಂಗ್ಲಿಷ್ ಮಾಡುವುದನ್ನು ಆಯ್ದುಕೊಂಡೆವು). ಇದರಿಂದ ವಿದ್ಯಾರ್ಥಿಗಳು ಅಡೆತಡಿಗಳಿಲ್ಲದೆ ಮುಕ್ತವಾಗಿ ತಮ್ಮನ್ನು ತಾವೇ ಅಭಿವೃತ್ತಿಪಡಿಸಿಕೊಳ್ಳಬಹುದಿತ್ತು. ಶೈಕ್ಷಣಿಕವಾಗಿ ಮತ್ತು ಜೀವನ ಕೌಶಲ, ಮೌಲ್ಯ, ಮನೋಭಾವಗಳ ವಿಚಾರದಲ್ಲಿಯೂ ಕೂಡ ಬೇಳವಣಿಗೆ ಹೊಂದಲು ಇದು ಅನುಕೂಲ ಮಾಡಿಕೊಟ್ಟಿತ್ತು. ಕ್ರೀಡೆ, ಆಟೋಟಿಗಳು, ಸಂಗೀತ, ನೃತ್ಯಗಳಂತಹ ಸಹಪತ್ರ ಚಟುವಟಿಕೆಗಳಲ್ಲಿ ಕೂಡ ಸ್ಕ್ರಿಯವಾಗಿ ಭಾಗವಹಿಸಲು ಅನುವು ಮಾಡಿಕೊಡುತ್ತಿತ್ತು. ಇನ್ನಿತರ ಭಾಷೆಗಳಲ್ಲಿದ್ದರೂ (ವಿದ್ಯಾರ್ಥಿಗಳಲ್ಲಿ ಹಲವರು ತೆಲುಗು, ತಮಿಜು, ಮರಾಠಿ ಮತ್ತು ಉದ್ಯಾರ್ಥಿಗಳನ್ನು ಹೊಂದಿದವರಾಗಿದ್ದರೂ) ದಿನನಿತ್ಯ ಭಗವದ್ಗೀತೆಯ ಶ್ಲೋಕಗಳನ್ನು ಪರಿಸರ್ಬೇಕಿದ್ದ ಕಾರಣ ನಮಗೆ ಸಂಸ್ಕೃತದ ಶ್ರೀಮಂತಿಕೆಯ ಪರಿಚಯವಾಯಿತು. ನಾವು ಬೇಳಿದಿದ್ದು ಬಹುಭಾಷಾ ಪರಿಸರವಾಗಿದ್ದ ಕಾರಣ, ಎರಡು ಅಧವಾ ಮೂರಕ್ಕಿಂತಲೂ ಹೆಚ್ಚು ಭಾಷೆಗಳಲ್ಲಿ ಪ್ರಾಧಿಕಿಕ ಮಟ್ಟದ ಜ್ಞಾನವನ್ನು ಪಡೆದುಕೊಳ್ಳಲು ಹಾಗೂ ಸಂಪರ್ವದ ಸಾಮಧ್ಯವನ್ನು ಹೊಂದಲು ಸಾಧ್ಯವಾಯಿತು. ಇಂತಹ ಸನ್ವಿಷೇಶದಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರದೊಂದಿಗೆ ಸಹಭಾಳ್ಳೆಯನ್ನು ನಡೆಸಲು ಹಾಗೂ ಜನರ್ಜೀವನದ ಅನುಭವಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿದ್ದು ಸಹಜ. ನನ್ನ ಬಹುತೇಕ ಸಹಪಾತಿಗಳು ಎಂಜಿನಿಯರ್‌ಗಳು, ವೈದ್ಯರು, ಶಾಂತಿಕತಜ್ಞರು, ಉದ್ಯಮಿಗಳು ಹೀಗೆ ಒಂದಲ್ಲಿ ಒಂದು ವೃತ್ತಿಯಲ್ಲಿ ಅಧವಾ ಮನೋರ್ಥ ಮೂಲಕ ಕುಟುಂಬಕ್ಕೆ

ಮಾಡ್ಯಾಮಿಕ ಶಾಲೆಯ ದಿನಗಳನ್ನು ನೇನೆಡು...

ಆಧಾರವಾಗಿರುವವರು. ಜೀವನದಲ್ಲಿ ಸಾಕಷ್ಟು ಯಶಸ್ವಿಗಳಾಗಿದ್ದಾರೆ ಎಂಬುದನ್ನು ಒತ್ತಿ ಹೇಳಬೇಕಾಗಿಲ್ಲ. ಕೆಲವರು ಕಲಾವಿದರಾಗಿ, ನಟರಾಗಿ, ಶ್ರೀಡಾಪಟುಗಳಾಗಿ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯಾಕ್ರಮ ಸಾಧನೆಯನ್ನು ಮಾಡಿದ್ದಾರೆ. ನಾವು ನಮ್ಮ ಬದುಕಿನಲ್ಲಿ ಏನೇ ಆಗಿದ್ದರೂ ಎಲ್ಲಿಯೇ ಇದ್ದರೂ ಸ್ವತಂತ್ರ ಮನೋಭಾವವನ್ನು ಹೊಂದಿದವರಾಗಿದ್ದೇವೆ, ನಮ್ಮ ಆಯ್ದುಗಳನ್ನು ಮಾಡಿಕೊಳ್ಳುವ ಹಾಗೂ ಅದಕ್ಕೆ ಬಧ್ಯರಾಗಿರುವ ಸಾಮಧ್ಯವನ್ನು ಹೊಂದಿದ್ದೇವೆ. ಪ್ರಾಧಾಮಿಕ ಮಟ್ಟದಲ್ಲಿಯೂ ಕೂಡ ಮಕ್ಕಳಿಗೆ ಕೇವಲ ಇಂಗ್ಲಿಷ್ ಮಾಡ್ಯಾಮದಲ್ಲಿ ಶಿಕ್ಷಣವನ್ನು ನೀಡಬೇಕು ಎಂದು ಪ್ರಬುಲವಾಗಿ ವಾದಿಸುವವರ ಎದುರು ಇದು ಮತ್ತೊಂದು ವೈರುಧ್ಯಮಯ ನಿದರ್ಶನವನ್ನು ಒದಗಿಸುತ್ತದೆ.

ಗಮನಾರ್ಥವಾದ ಮತ್ತೊಂದು ಸಂಗತಿಯೆಂದರೆ, ಶಿಕ್ಷಕರಲ್ಲಿ ಪರಸ್ಪರ ಇದ್ದ ಸೌಹಾರ್ದಯುತ ಸಂಬಂಧ. ಅವರಲ್ಲಿ ಕೆಲವರು ನಿವೃತ್ತಿಯಾದ ಮೇಲೆಯೂ ತಮ್ಮ ನಡುವಿನ ಸಂಪರ್ಕವನ್ನು ಉಳಿಸಿಕೊಂಡಿದ್ದರು. ಆದರೆ ಬಹುತೇಕವಾಗಿ ಒಬ್ಬರನ್ನೂಬ್ಬಿರು ಭೇಟಿಯಾಗುತ್ತಿದ್ದರು ಹಲವಾರು ವರ್ಷಗಳ ನಂತರವೇ ಆಗಿತ್ತು. ಅವರು ಪರಸ್ಪರರಲ್ಲಿ ಹೊಂದಿದ್ದ ಪ್ರೀತಿ, ವಿಶ್ವಾಸ ಹಾಗೂ ಗೌರವಗಳು ಅವರ ನಡುವೆ ಇದ್ದ ನಿಜವಾದ ಬಾಂಧವ್ಯವನ್ನು ತೋರಿಸುತ್ತಿದ್ದವು ಹಾಗೂ ಅವರು ಶಿಕ್ಷಕರಾಗಿದ್ದಾಗಿನ ದಿನಗಳಲ್ಲಿ ಸಹೋದ್ರೋಗಿಗಳಾಗಿ ಅವರು ತಮ್ಮೊಳಗೆ ಹೊಂದಿದ್ದ ಸಂಬಂಧವು ಹೇಗಿತ್ತು ಎಂಬುದನ್ನು ಸೂಚಿಸುತ್ತಿದ್ದವು. ಹಾಗಾಗಿ, ಅವರ ವಯಸ್ಸು ಮತ್ತು ಹಿರಿತನಗಳ ದೇಸೆಯಿಂದ, ನಂತರ ಕೆಲಸಕ್ಕೆ ಸೇರಿದ ಕೆಲವು ಶಿಕ್ಷಕರು ವೃತ್ತಿಗೆ ಸಂಬಂಧಿಸಿದಂತೆ ಅವರಲ್ಲಿ ಹಿರಿಯರಾದವರ ಸಲಹೆ, ಮಾರ್ಗದರ್ಶನವನ್ನು ಪಡೆಯುತ್ತಿದ್ದರು ಸಹಜ. ಹಿರಿಯ ಶಿಕ್ಷಕರು ತಮ್ಮ ಕಿರಿಯ ಸಹೋದ್ರೋಗಿಗಳನ್ನು ಅನೊಪಚಾರಿಕ ರೀತಿಯಲ್ಲಿ ಸುಸಂಸ್ಕೃತರನ್ನಾಗಿಸಿದ್ದಷ್ಟೇ ಅಲ್ಲ, ಒಟ್ಟಾರೆ ಅವರ ಬದುಕಿನಲ್ಲಿ ಎದುರಾದ ಇನ್ನಿತರ ಹಲವಾರು ಸಮಸ್ಯೆಗಳಿಗೆ ಕೂಡ ಸಲಹೆ ನೀಡಲು ಬಹುತೇಕವಾಗಿ ಲಭ್ಯವಿರುತ್ತಿದ್ದರು. ತಮ್ಮದೇ ಮಾರ್ಗಗಳನ್ನು ಕಂಡುಕೊಳ್ಳಲು, ನಿಧಾನಕ್ಕೆ ಆದರೆ ದೃಢವಾಗಿ ತಮ್ಮದೇ ಅಸ್ತಿತ್ವವನ್ನು ಗುರುತಿಸಿಕೊಳ್ಳಲು ಅವರಿಗೆ ನೆರವಾಗುತ್ತಿದ್ದರು. ಅದು ಯಾವುದೇ ವಿಷಯಕ್ಕೆ ಸಂಬಂಧಿಸಿದ ಚಿಕ್ಕ ಸಲಹೆಯೂ ಆಗಿದ್ದಿರಬಹುದು. ಉದಾಹರಣೆಗೆ, ನಿಖಾಯಿಸಲು ಕಷ್ಟವಾದ ತರಗತಿ ಅಥವಾ ವಿದ್ಯಾರ್ಥಿಗೆ ಸಂಬಂಧಿಸಿದ್ದಿರಬಹುದು, ಸಕಾರ ಅಥವಾ ಆಡಳಿತ ಮಂಡಳಿಯ ಜೊತೆಗಿನ ವ್ಯಾವಹಾರಿಕ ಸಂಗತಿಯಿರಬಹುದು (ಅದು, ಬೆಂಗಳೂರು ಹಾಗೂ ಅದರ ಸುತ್ತಮುತ್ತಲಿನ ಇನ್ನಿತರ ಗ್ರಾಮೀಣ ಭಾಗಗಳಲ್ಲಿ ಹದಿನಾಲ್ಕು ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುವ ಡಾ. ಎಚ್. ನರಸಿಂಹಯ್ಯ ಅವರ ಅಧ್ಯಕ್ಷತೆಯ ನ್ಯಾಷನಲ್ ಎಜ್ಯುಕೇಷನ್)

ಸೊಸ್ಯೇಟಿಯು ನಡೆಸುತ್ತಿದ್ದ ಸರ್ಕಾರಿ ಅನುದಾನಿತ ಶಾಲೆಯಾಗಿತ್ತು) ಅಥವಾ ಕೇವಲ ಅವರ ಬದುಕಿಗೆ ಸಂಬಂಧಿಸಿದ ಯಾವುದೇ ವೈಯಕ್ತಿಕ ಶಿಕ್ಷಣ ನವನ್ನು ತೆಗೆದುಕೊಳ್ಳಲಾಗಿರಬಹುದು. ಅವರಿಗೆ ಪರಸ್ಪರರ ಕುಟುಂಬಗಳ ಪರಿಚಯ ಜೊನ್ನಾಗಿ ಇತ್ತು. ಅವರೆಲ್ಲರೂ ಒಂದೇ ಮನೋಭಾವದವರಾಗಿರಲಿಲ್ಲ. ಆದರೆ ಪರಸ್ಪರರ ಶಕ್ತಿ-ಸಾಮಧ್ಯ ಹಾಗೂ ಅನನ್ಯತೆಗಳನ್ನು ಗೌರವಿಸುತ್ತಿದ್ದರು. ಇದರಿಂದ ಅವರಿಗೆ ಒಟ್ಟಾರೆ ಒಂದು ತಂಡವಾಗಿ ಶಾಲೆಯ ಕೆಲಸಕಾರ್ಯಗಳನ್ನು ನಡೆಸಿಕೊಂಡು ಹೋಗಲು, ಹಲವಾರು ಅಡ್ಡ-ಅತಂಕಗಳನ್ನು ನಿರಾರಿಸಿಕೊಂಡು ಮುನ್ನಡೆಯಲ್ಲ ಸಾಧ್ಯವಾಗಿತ್ತು.

ಸಂಸ್ಥೆಯು, ನಿಜವಾದ ರಾಷ್ಟ್ರೀಯತೆಯ ಭಾವನೆಗಳನ್ನು ಒಳಗೊಂಡಿರುವ, ನಿರ್ದಿಷ್ಟವಾದ ಒಂದು ವ್ಯಾಪಕ ದೃಷ್ಟಿಕೋನವನ್ನು ಹೊಂದಿದ್ದರಿಂದ, ಯಾವುದೇ ಸಾಮಾಜಿಕ, ಆರ್ಥಿಕ ವರ್ಗಕ್ಕೆ ಸೇರಿದವರಾಗಿದ್ದರೂ ಕೂಡ ವಿವಿಧ ಧರ್ಮ, ಭಾಷೆ ಹಾಗೂ ಸಂಸ್ಕೃತಿಗಳ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ದಾಖಿಲಾತಿಯನ್ನು ನೀಡಲಾಗುತ್ತಿತ್ತು. ಇದು ವೈವಿಧ್ಯತೆಯನ್ನು ಬೆಳೆಸುವಲ್ಲಿ (ಶಿಕ್ಷಣ ಹಕ್ಕು ಕಾಲಿದೆಯು ಬರುವುದಕ್ಕಿಂತ ಸಾಕಷ್ಟು ಮೊದಲೇ) ಮಹತ್ವದ ಪಾತ್ರವನ್ನು ವಹಿಸಿತು. ಶಾಲೆಯ ಆಚರಣೆ-ಅಭ್ಯಾಸಗಳು ಪ್ರಜ್ಞಾಪೂರ್ವಕವಾಗಿ ನಮ್ಮ ಸಂಸ್ಕೃತಿಯ ವಿಶಿಷ್ಟ ಮೌಲ್ಯಗಳು ಹಾಗೂ ವೈಶಿಷ್ಟ್ಯಗಳನ್ನು ಆಧರಿಸಿರುವಂತೆ ಕೂಡ ಮಾಡಿದರು. ಕೃಷ್ಣ ಜನಾಷ್ಟಮಿಯನ್ನು (ಶಾಲೆಯ ವಾರ್ಷಿಕೋತ್ಸವದ ಸಮಯದಲ್ಲಿಯೇ ಬರುತ್ತಿದ್ದ ಅದನ್ನು ಹಬ್ಬಿವೆನ್ನುವುದಕ್ಕಿಂತಲೂ ಹೆಚ್ಚಾಗಿ ಒಂದು ಸಾಂಸ್ಕೃತಿಕ ಸಮಾರಂಭದಂತೆ ಆಚರಿಸಲಾಗುತ್ತಿತ್ತು) ಆಚರಿಸುವಷ್ಟೇ ಸಂಭ್ರಮದಿಂದ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಲಾಗುತ್ತಿತ್ತು. ಇದು ನಮ್ಮಲ್ಲಿ ಒಂದು ರೀತಿಯಲ್ಲಿ ಸುಪ್ರವಾಗಿ ರಾಷ್ಟ್ರೀಯ ಹಾಗೂ ಧರ್ಮನಿರ್ವಹಕ ಭಾವನೆಗಳನ್ನು ಸಹಜರೀತಿಯಿಂದ (ಅಭ್ಯರದ ರಾಷ್ಟ್ರಪ್ರೇಮಕ್ಕೆ ವರುಧವಾಗಿ) ಹುಟ್ಟಿಹಾಕುತ್ತಿತ್ತು. ಇಂತಹ ಚಾರಿತ್ರ್ಯನಿರ್ಮಾಣ ಪ್ರಕ್ರಿಯೆಗಳಲ್ಲಿ ನೆರವಾದ ಮಹತ್ವದ ಅಂಶವೆಂದರೆ, ಶಿಕ್ಷಕರಲ್ಲಿ ಹಲವರು ಸರಳ ಜೀವನ ಹಾಗೂ ಉನ್ನತ ವಿಚಾರ ಎಂಬ ಗಾಂಧಿಏಂಬಾರ್ಥವನ್ನು ಅನುಸರಿಸುತ್ತಿದ್ದರು. ಇದು, ಜೀವನಪರ್ಯಂತ ಬ್ರಹ್ಮಚಾರಿಯಾಗಿಯೇ ಉಳಿಯುವುದು, ಸ್ವತಃ ಅಡುಗೆ-ಸ್ವಜ್ಞತೆಯ ಕೆಲಸಗಳನ್ನು ಮಾಡಿಕೊಳ್ಳಲ್ತು ಒಂದೇ ಕೋಣೆಯನ್ನುಳ್ಳ ಪ್ರಟ್ಟ ಮನಸೆಯಲ್ಲಿ ಸ್ವತಂತ್ರವಾಗಿ ವಾಸಿಸುವುದು, ಸದಾ ಓಪ್ಪಿಗೆ ಧರಿಸುವುದರ ಜೊತೆಗೆ ಶುಭ್ರವಾದ ಖಾದಿ ಪಂಚ ಜುಬ್ಬಾಗಳನ್ನಷ್ಟೇ ತೊಡುವುದು (ಅಥವಾ ಬಿಳಿ ಪಾಂಟ್ ಮತ್ತು ಅಂಗಿ), ತಿಳುವಳಿಕೆಯಲ್ಲವಾಗಿದ್ದ ನಿರಂತರ ಓದಿನಿಂದ ತಮ್ಮ ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳಲ್ತೇ ಇರುವುದು, ಬದುಕಿನ ಕುರಿತಾಗಿ

ಮಾಡ್ಯಾಮಿಕ ಶಾಲೆಯ ದಿನಗಳನ್ನು ನೇನೆಯ...

ವಿಶಾಲ ದೃಷ್ಟಿಕೋನವನ್ನು ಬೆಳೆಸಿಕೊಳ್ಳುವುದು ಹಾಗೂ ವಸ್ತುನಿಷ್ಠತೆಯನ್ನು ಸಮಚಿತ್ತತೆ ಕಾಯ್ದುಕೊಳ್ಳುವುದು ಇತ್ಯಾದಿ ಅನೇಕ ರೀತಿಗಳಿಂದ ಬಾಹ್ಯರೂಪದಲ್ಲಿ ಪ್ರಕಟವಾಗುತ್ತಲೇ ಇತ್ತು.

ಹಿಂದಿರುಗಿ ನೋಡಿದರೆ, ಬಹಳಪ್ಪು ಶಿಕ್ಷಕರು ಸಾಧಾರಣ ಹಿನ್ನೆಲೆಯಿಂದ ಬಂದವರಾಗಿದ್ದ ಕೇವಲ ಮೂಲಭೂತ ಶೈಕ್ಷಣಿಕ ಅರ್ಥತೆಗಳನ್ನಿಷ್ಟೇ ಹೊಂದಿದ್ದರು. ಹಾಗಿದ್ದರೂ ಅವರು ಈ ಕೊರತೆಗಳನ್ನು ಮೀರಿ, ಶಿಕ್ಷಕರಾಗಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದರು, ಶ್ರದ್ಧೆ ಹಾಗೂ ಬದ್ಧತೆಯಿಂದ ಕೆಲಸ ಮಾಡಿದರು. ಅವರು ಕೇವಲ ಸಂಬಳಕ್ಕಾಗಿ ಕೆಲಸ ಮಾಡಲಿಲ್ಲ ಎನ್ನುವುದು ಸ್ವಷ್ಟ. ತರಗತಿಯಲ್ಲಿ ಪಾತ ಮಾಡುವಾಗ (ಅವರಲ್ಲಿ ಕೆಲವರು ನಿರ್ದಿಷ್ಟ ವಿಷಯದಲ್ಲಿ ಪದವಿ ಪಡೆದವರಾಗಿದ್ದರೂ ಇನ್ನಿತರ ಹಲವಾರು ವಿಷಯಗಳನ್ನಾಲ್ಲಿ ಬೋಧಿಸುತ್ತಿದ್ದರು ಹಾಗೂ ಹಾಗೆ ಮಾಡುತ್ತಲೇ ಅವುಗಳ ಪ್ರಾಧಿಕೀಯ ಮಟ್ಟದ ಜ್ಞಾನವನ್ನು ಅನುಭವದಿಂದ ಸಂಪಾದಿಸಿಕೊಂಡರು) ಮತ್ತು ಬೆಳಗಿನ ಪ್ರಾರ್ಥನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು, ಎನ್ಸಿಸಿ, ಸೌಕರ್ಯ ಅಂಡ್ ಗ್ರೈಫ್ ಮುಂತಾದ ಶಾಲೆಯ ಇನ್ನಿತರ ಪ್ರಕ್ರಿಯೆಗಳನ್ನು ಅಲ್ಪಿತಮಾವಾಗಿ ನಿರ್ವಹಿಸಿದರು. ಶಾಲೆಯಲ್ಲಿ ದೊಡ್ಡದಾದ ಆಟದ ಮೈದಾನವಿತ್ತು. ಅದರ ಸುತ್ತಲೂ ಉದ್ಯಾನವನ. ವೇದಿಕೆಯನ್ನು ಹೊಂದಿದ್ದ ಬೃಹತ್ ಸಭಾಂಗಣವು ಸಹಪರ್ಯ ಚಟುವಟಿಕೆಗಳು ಧಾರಾಳವಾಗಿ ನಡೆಯಲು ಅನುವು ಮಾಡಿಕೊಟ್ಟಿತ್ತು. (ನನಗೆ ಕ್ರಿಕೆಟನ ಪರಿಚಯವಾಗಿದ್ದೇ ಈ ಶಾಲೆಯಲ್ಲಿ ಕ್ರಿಕೆಟ್ ಮೈದಾನದಲ್ಲಿ ಕಳೆದ ಆ ಸಮಯವನ್ನು ಈಗಲೂ ತೀರ್ಣಿಯಿಂದ ನೇನೆಯುತ್ತೇನೆ!) ಎಲ್ಲಕ್ಕಿಂತ ಮುಖ್ಯವಾಗಿ, ಶಿಕ್ಷಕರು ಮಕ್ಕಳ ಒಡನಾಟವನ್ನು ಇಷ್ಟಪಡುತ್ತಿದ್ದರು ಹಾಗೂ ಶಾಲೆಯ ಬಗ್ಗೆ ಅವರಿಗೆ ತೀರ್ಣಿಯಿತ್ತು. ತಾವು ಯಾವುದೇ ವಿಷಯವನ್ನು ಕಲಿಸಲಿ, ಅವರಲ್ಲಿ ಹೆಮ್ಮೆ, ಅಭಿಮಾನವಿದ್ಯುದನ್ನು ಕಾಣಬಹುದಿತ್ತು. ಕಲೆ ಮತ್ತು ಕರಕುಶಲ ಚಟುವಟಿಕೆಗಳನ್ನು ಕಲಿಸುವ ಅಧವಾ ದ್ಯುಹಿಕ ಶಿಕ್ಷಣವನ್ನು ಕಲಿಸುವ ಶಿಕ್ಷಕರಿಗೂ ಗೌರವವಿತ್ತು!

ಸಂಸ್ಥೆಯು ಕೂಡ ಶಿಕ್ಷಣದ ಮೂಲಕ ಒಟ್ಟಾರೆ ಸಾಮಾಜಿಕ ಗುರಿಗಳಿಗೆ ಕೊಡುಗೆ ನೀಡುವ ಉದ್ದೇಶ ಮತ್ತು ಆ ಕುರಿತು ಸ್ವಷ್ಟ ಕಾಣುತ್ತಿಯನ್ನು ಹೊಂದಿತ್ತು. ಆ ಪ್ರಕ್ರಿಯೆಯ ಭಾಗವಾಗಿ, ಶಿಕ್ಷಕರ ಹಿತಾಸಕ್ತಿಯನ್ನು ಕಾಪಾಡುವುದು ಅದರ ಅತ್ಯಂತ ಮುಖ್ಯ ಆಶಯವಾಗಿತ್ತು. ಹಾಗಾಗಿ, ಕೆಲಸ ಮಾಡಲು ಬೆಂಬಲವನ್ನು ನೀಡುವ ಹಾಗೂ ಉತ್ತೇಜನಪೂರ್ವಕ ವಾತಾವರಣವನ್ನು ಒದಗಿಸುವ ಮೂಲಕ ಅವರ ಪ್ರಯತ್ನಗಳನ್ನು ಪ್ರೋತ್ಸಾಹಿಸುತ್ತಿತ್ತು. ಆಡಳಿತ ಮಂಡಳಿ ಹಾಗೂ ವಿಶೇಷವಾಗಿ ಎಚ್ಚಿನ್ (ಎಚ್. ನರಸಿಂಹಯ್ಯ ಅವರ ಹೆಸರಿನ ಸಂಕ್ಷಿಪ್ತ ರೂಪ) ಅವರು

ಶಿಕ್ಷಕರನ್ನು ನೇಮುಕ ಮಾಡಿಕೊಳ್ಳುವಾಗ ಅವರ ಶೈಕ್ಷಣಿಕ ಸಾಮರ್ಥ್ಯಕ್ಕಿಂತಲೂ ಹೆಚ್ಚಾಗಿ ಬದ್ಧತೆ ಮತ್ತು ಕಲಿಯುವ ಆಸ್ತಿಯನ್ನು ನೋಡುತ್ತಿದ್ದರು. ಮತ್ತೊಂದು ಆಯೋಜಿಸಿದ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಯದಲ್ಲಿ ಅವರೊಂದಿಗೆ ಆಗಾಗ ಅನೋಪಚಾರಿಕವಾಗಿ ಬೇರೆತು, ಒಡನಾಡುತ್ತಿದ್ದರು, ಅವರೊಡನೆ ಸ್ಥಳೀಯ ಸಂಗೀತ ಕಭೇರಿಗಳಲ್ಲಿ ಕೂಡ ಪಾಲ್ಗೂಳುತ್ತಿದ್ದರು.

ಅಂದಿನ ದಿನಗಳಲ್ಲಿ ಶಿಕ್ಷಕರ ಕೆಲಸವು ಯಾವ ರೀತಿಯಲ್ಲಿಯೂ ಸುಲಭದಾಗಿರಲಿಲ್ಲ. ಶಾಲೆಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ಮಕ್ಕಳಿದ್ದರು. ಬೇರೆ ಬೇರೆ ವಿಭಾಗಗಳಿದ್ದರೂ ಒಂದೂಂದು ತರಗತಿಯಲ್ಲಿಯೂ ಎಂಬತ್ತು-ತೊಂಬತ್ತು ವಿದ್ಯಾರ್ಥಿಗಳಿದ್ದರು. ದೊಡ್ಡ ತರಗತಿಯೊಂದರಲ್ಲಿ ವಿವಿಧ ರೀತಿಯ ವಿದ್ಯಾರ್ಥಿಗಳನ್ನು ನಿಭಾಯಿಸುವುದು ಅಂದರೆ ತುಂಬಾ ಹೆದರಿಕೆ ಹುಟ್ಟಿಸುವಂತಹುದೇ ಆಗಿದ್ದಿರಬೇಕು ವಿಶೇಷವಾಗಿ, ಎಲ್ಲಾ ವಿದ್ಯಾರ್ಥಿಗಳೂ ‘ಅಮೂಲ್ಯ ರತ್ನ’ಗಳೇ ಆಗಿರುತ್ತಿರಲಿಲ್ಲ. ತೊಂದರೆ ಕೊಡುವಂತಹ ಕೆಲವರು ಆ ಶಾಲೆಯಲ್ಲಿಯೂ ಇದ್ದರು. ಕಳೆದ ವಾರ ನಾವೆಲ್ಲ ಒಟ್ಟು ಸೇರಿದ್ದಾಗ, ನಮ್ಮ ಸಮಾಜ ವಿಜ್ಞಾನ ಶಿಕ್ಷಕರು ಅಂತಹದೊಂದು ಘಟನೆಯನ್ನು ಹಂಚಿಕೊಂಡರು. ಒಮ್ಮೆ ಒರಟು ಹುಡುಗನೊಬ್ಬ ಕೆಸರಾದ ಸಮವಸ್ತುವನ್ನು ಧರಿಸಿ ತರಗತಿಗೆ ಬರುತ್ತಿದ್ದುದನ್ನು ಅವರು ನೋಡಿದರು. ಆತ ತನ್ನ ಕುತ್ತಿಗೆ ಪಟ್ಟಿಯ ಹಿಂಭಾಗದ ಬಳಿ ಉದ್ದನೆಯ ಸರಳನಂತಹದ್ದೇನನ್ನೂ (ಕಂಬಿ) ಅಡಗಿಸಿಕೊಂಡಿದ್ದು. ಅವನು ತನ್ನ ಜ್ಞಾನಕ್ಕಿಂತ ಸಹಪಾಠಿಗಳ ಬಳಿ ಅಷ್ಟೇನೂ ಮಾತನಾಡುತ್ತಿರಲಿಲ್ಲ. ಅವನ ಕೆಲವು ಸಹಪಾಠಿಗಳಿಂದ ಆತನ ಕುರಿತು ವಿವರಗಳನ್ನು ಪಡೆಯಲು ಅವರು ಯಶ್ಸಿಸಿದರು. ಅವರಲ್ಲಿಬ್ಬ ಆತನನ್ನು ಅವನವ್ಯಕ್ತೇ ಬಿಟ್ಟಬಿಡುವಂತೆ ಸಲಹೆ ಕೂಡ ನೀಡಿದ! ಕುಟೂಹಲದಿಂದ ಆ ಶಿಕ್ಷಕಿಯ ಶಾಲೆಯ ಅವಧಿ ಮುಗಿದ ನಂತರ ಅವನನ್ನು ಹಿಂಬಾಲಿಸುವ ನಿಧಾರ ಮಾಡಿದರು. ಆತ ಸಾಧಾರಣವಾಗಿ ತನ್ನ ಕೆಲವು ಒಡನಾಡಿಗಳೊಂದಿಗೆ ಸೇರುತ್ತಿದ್ದ, ಬೀದಿಯ ಮೂಲೆಯೊಂದರಲ್ಲಿದ್ದ ಅಡ್ಡಗೆ ಯಾವುದೇ ಸುಳಿವನ್ನೂ ನೀಡಿದೆ ಹೋದರು. ಆತ ಇಟ್ಟಕೊಂಡು ಒಡಾಡುತ್ತಿದ್ದುದು ಉದ್ದನೆಯ ಹರಿತವಾದ ಒಂದು ಚೂರಿಯಾಗಿತ್ತು ಎನ್ನುವುದನ್ನು ತಿಳಿದಾಗ ಅವರಿಗೆ ಸಿಟ್ಟು ಬಂದಿತು, ಗಾಬರಿಯೂ ಆಗಿತ್ತು. ಆದರೆ ತಮ್ಮನ್ನೇ ತಾವು ಸಂಭಾಳಿಸಿಕೊಂಡು ಆ ಹುಡುಗ ಮತ್ತು ಅವನ ಸ್ನೇಹಿತರೊಡನೆ ಚಾತುರ್ಯದಿಂದ ವ್ಯವಹರಿಸಿದರು. ಕೊನೆಯಲ್ಲಿ, ಆತ ಅಂತಹ ಅಭಾಸಗಳಿಂದ ಎಂದೆಂದಿಗೂ ದೂರವಾಗುವ ಹಾಗೆ ಮಾಡುವಲ್ಲಿ ಯಶಸ್ವಿಯಾದರು. ಇತ್ತೀಚೆಗೆ ಅಂತಹ ಭಯಾನಕ ಘಟನೆಯನ್ನು ನೆನೆದ ಅವರು, ತಾವು ಹೊದಲಿಗೆ ಆ ದಿನದಂದು ಭಯಬೀತರಾಗಿದ್ದರೆಂದು ಕಳೆದ ವಾರ ನಾವೆಲ್ಲ ಸೇರಿದ್ದಾಗ

ಮಾಡ್ಯಾಮಿಕ ಶಾಲೆಯ ದಿನಗಳನ್ನು ನೇನೆದು...

ಒಟ್ಟುಕೊಂಡರು. ಆದರೆ ಅದು ಹೇಗೋ ಸೂಕ್ತ ಜ್ಞಾರಾಗಿದ್ದ ಅವರು ಆತ ಎಲ್ಲಿಂದ ಬಂದಿದ್ದಾನೆ, ಆತನ ಮೇಲೆ ಏನು ಪ್ರಭಾವ ಬೀರಿರಬಹುದು ಇತ್ಯಾದಿ ಆತನ ಹಿನ್ನೆಲೆಗಳ ಕುರಿತು ಅಲೋಚಿಸಿ, ತಮಗೆ ಸೂಕ್ತವೆಂದು ತಿಳಿದ ರೀತಿಯಲ್ಲಿ ಅವನನ್ನು ಸುಧಾರಿಸುವ ಧೈರ್ಯವನ್ನು ತೋರಿದರು.

ಅಂದ್ರೆ ಬೆತೇ ಅವರು- ‘ಸ್ವಾಲ್, ಸೊಸ್ಯೆಟ್, ನೇಷನ್’ (ಬರಿಯಂಟ್ ಲಾಂಗ್‌ಮನ್ ಪ್ರೈ. ಲಿ. ಹೈದರಾಬಾದ್) ಶೀರ್ಷಕಕ್ಕೆಯ ಪ್ರಸ್ತರಕದಲ್ಲಿ ಬರೆದ, ‘ದ ಸ್ವಾಲ್ ಆಸ್ ಆಸ್ ಇನ್ ಫೋಶನ್’ (‘ಸಂಸ್ಥೆಯಾಗಿ ಶಾಲೆ’, ಕುಮಾರ ರಜನಿ ಮುಂತಾದವರಿಂದ ಸಂಪಾದಿತ, 2005) ಎಂಬ ಲೇಖನವು ನನಗೆ ನೇನಷಿಗೆ ಬಂದಿತು. ಆ ಲೇಖನದ ಕೆಲವು ಭಾಗಗಳು ಇಲ್ಲಿ ಉಲ್ಲೇಖಿಸಲು ತುಂಬಾ ಸೂಕ್ತವಾಗಿವೆ: -

“ಚೆನ್ನಾಗಿ ಅಭಿವೃದ್ಧಿ ಹೊಂದಿದ ಶಿಕ್ಷಣ ವ್ಯವಸ್ಥೆಗಳನ್ನು ಹೊಂದಿರುವ ಸಮಾಜಗಳಲ್ಲಿಯೂ ಕೂಡ ಶಾಲೆಯೋಂದೇ ಮಗುವಿನ ಶಿಕ್ಷಣಕ್ಕೆ ಕೊಡುಗೆ ನೀಡುವುದಿಲ್ಲ. ಆದರೆ ಅದು ವಿಶ್ವವಾದ ಕೊಡುಗೆಯನ್ನು ನೀಡುತ್ತದೆ ಹಾಗೂ ಕೊಡುಗೆಯನ್ನು ಅರ್ಥಮಾಡಿಕೊಳ್ಳಬೇಕಾಗುತ್ತದೆ.”

“ಶಾಲೆಯು ಬೋಧನಾಕ್ರಮದ ನಿರ್ವಹಣೆ ಮಾಡುವುದಕ್ಕೇ ಅಲ್ಲ, ಸಾಮಾಜಿಕ ಸಂಗತಿಯನ್ನು ಕೂಡ ಹೊಂದಿರುತ್ತದೆ. ಪರೀಕ್ಷೆಯಲ್ಲಿ ತಮ್ಮ ಮಕ್ಕಳು ಪಡೆಯುವ ಅಂಕಗಳ ಬಗ್ಗೆ ಅತೀವ ಮಹತ್ವಕಾಂಕ್ಷಿಗಳಾದ ಹಾಗೂ ಸ್ವಧಾರತ್ವಕ ಮನೋಭಾವದ ಪೋಳಕರು, ಸಾಮಾಜಿಕರಣದ ವ್ಯಾಪಕ ಪ್ರಕ್ರಿಯೆಯಲ್ಲಿ ಶಾಲೆಯು ನಿರ್ವಹಿಸುವ ಪಾತ್ರವನ್ನು ಕಡೆಗೊಂಡಿಸುವುದೇ ಹೆಚ್ಚೆ ಕೆಲವೊಮ್ಮೆ ಶಾಲೆಯೋಂದು ಅತ್ಯಂತ ಯಶಸ್ವಿ ಶೈಕ್ಷಣಿಕ ಸಾಧನೆಯು ದಾಖಲೆಯನ್ನು ಕಾಯ್ದುಕೊಳ್ಳಬಹುದು. ಆದರೆ ತನ್ನ ಸಾಮಾಜಿಕ ಬಾಧ್ಯತೆಯನ್ನು ನಿರ್ವಹಿಸುವ ವಿಷಯದಲ್ಲಿ ಅದು ಕಳಪೆಯಾಗಿರಬಹುದು. ಅಂದ ಹಾಗೆ, ಬೋಧನೆ ಹಾಗೂ ಕಲಿಕೆಗಳನ್ನು ಯಾವ ಶಾಲೆಯಲ್ಲಿ ಕಡೆಗೊಂಡಿಸಲಾಗುತ್ತದೆಯೋ ಅಥವಾ ಲಘುವಾಗಿ ತೆಗೆದುಕೊಳ್ಳಲಾಗುತ್ತದೆಯೋ ಆ ಶಾಲೆಯನ್ನು ಯಾವುದೇ ಅರ್ಥದಲ್ಲಿಯೂ ಯಶಸ್ವಿಯೆಂದು ಪರಿಗಣಿಸಲಾಗುವುದಿಲ್ಲ. ದುರದೃಷ್ಟವಾತ್, ಭಾರತದಲ್ಲಿ ಅಂತಹ ಅನೇಕ ಶಾಲೆಗಳಿಧ್ಯಾ, ಶಿಕ್ಷಣವನ್ನು ಎಲ್ಲರ ಹಕ್ಕನಾಗಿ ಮಾಡುವ ಉತ್ಸಾಹವನ್ನು ಅವು ಅವಹಾಸ್ಯಕೆಯಾಗುತ್ತವೆ.”

ಹೀಗೆ ಮುಂದುವರೆಯುವ ಅಂದ್ರೆ ಬೆತೇ, “....ಶಾಲೆಯು ಒಂದು ಸಂಸ್ಥೆಯಾಗಿ ವಿಶ್ವವಾದ ಅಸ್ತಿತ್ವವನ್ನು ಹೊಂದಿರುತ್ತದೆ. ಹಾಗೂ ಅದು ಬಹಳ ಕಾಲದವರೆಗೆ ಉಳಿಯುವಂತಹದು. ಸಂಸ್ಥೆಯನ್ನು ಅದರಲ್ಲಿ ತಮ್ಮ ವಿಭಿನ್ನ

ಪಾತ್ರಗಳನ್ನು ನಿರ್ವಹಿಸಿ, ನಿರ್ಗಮಿಸುವ ಹಾಗೂ ಹೊಸ ಸದಸ್ಯರಿಗೆ ಒಳಬರಲು ಅವಕಾಶವನ್ನು ಮಾಡಿಕೊಡುವ ಅನೇಕ ಸದಸ್ಯರಿಂದ ಸಂಸ್ಥೆಯನ್ನು ಬೇರೆಯಾಗಿ ನೋಡಬೇಕು. ಹಳಬರ ಜಾಗದಲ್ಲಿ ಹೊಸ ಸದಸ್ಯರು ಬರುವುದನ್ನು ವಿದ್ಯಾರ್ಥಿಗಳ ರೂಪದಲ್ಲಿ ಸ್ವಷ್ಟವಾಗಿ ಕಾಣಬಹುದು. ಆದರೆ ಇದು ಶಿಕ್ಷಕರು, ಪ್ರಾಂಶುಪಾಲರು ಹಾಗೂ ಶಾಲಾ ಆಡಳಿತಗಾರರಿಗೂ ಅನ್ವಯಿಸುತ್ತದೆ. ಕೆಳೆದ ಐವತ್ತು ವರ್ಷಗಳ ಅವಧಿಯಲ್ಲಿ ಹಲವಾರು ವೈಕಿಂಗಳು ಈ ಶಾಲೆಗೆ ಬಂದು ಹೋಗಿದ್ದಾರೆ. ಆದರೆ ಶಾಲೆಯು ಇನ್ನೂ ಇದೆ. ನಾನು ಯಾವ ಶಾಲೆಯಲ್ಲಿ ಮೆಟ್ರಿಕ್ಯೂಲೇಷನ್ ಮುಗಿಸಿದೆನೋ ಅದೀಗ ಶತಮಾನೋತ್ತಪವನ್ನು ಆಚರಿಸುತ್ತಿದೆ (ಇದು ನನ್ನ ಶಾಲೆಯ ವಿಷಯದಲ್ಲಿಯೂ ನಿಜ; ಮುಂದಿನ ವರ್ಷ ಅದರ ಶತಮಾನೋತ್ತಪ ಆಚರಣೆ ನಡೆಯಲಿದೆ. -ಲೇ.). ಇತ್ತೀಚಿಕೆಗೆ ನಾನು ಅಲ್ಲಿಗೆ ಹೋಗಿದ್ದಾಗ, ಅಲ್ಲಿ ಈಗ ಇರುವ ಸದಸ್ಯರಲ್ಲಿ ಯಾರೋಭ್ಯರ ಪರಿಚಯವೂ ನನಗಿಲ್ಲ ಎಂಬುದು ನನಗರಿವಾಯಿತು. ಆದರೂ ವಿಚಿತ್ರವಾದೊಂದು ರೀತಿಯಲ್ಲಿ ಅದು ಅದೇ ಶಾಲೆಯೇ. ಶಾಲೆಯೋಂದು ತನ್ನ ಶತಮಾನೋತ್ತಪವನ್ನು ಆಚರಿಸಿಕೊಳ್ಳುವಾಗ, ಸಂಸ್ಥೆಯೋಂದರ ಜೀವಿತಾವಧಿಗೆ ಹೊಲಿಸಿದರೆ ವೈಕಿಂಗ ಬದುಕು ಎಪ್ಪು ಅಲ್ವಕಾಲೀನ ಎಂಬುದು ಅರಿವಿಗೆ ಬರುತ್ತದೆ” ಎಂದು ಹೇಳುತ್ತಾರೆ.

ಇದಲ್ಲದೆ, ಬೆತೇ ಹೇಳುವ ಹಾಗೆ, “....ಅದೊಂದು ಮಹಾನ್ ಶಾಲೆಯಾಗಿರಲಿಲ್ಲ ಅಥವಾ ಪ್ರಮುಖ ಶಾಲೆ ಕೂಡ ಆಗಿರಲಿಲ್ಲ (ನನ್ನ ಶಾಲೆಯು ಅಸಾಧಾರಣವಾದುದೂ ಪ್ರಮುಖ ಶಾಲೆಗಳಲ್ಲಿಂದೂ ಆಗಿತ್ತು! -ಲೇ.) ಆದರೆ, ನಾನು ಅಲ್ಲಿ ಸಂತೋಷವಾಗಿದ್ದೆ ಮತ್ತು ಅದು ಸಣ್ಣ ಸಂಗತಿಯೇನಲ್ಲ.”

ಕೊನೆಯದಾಗಿ, “ಒಂದು ಸಾಮಾಜಿಕ ಸಂಸ್ಥೆಯಾಗಿ ಶಾಲೆಯು ವೈಕಿಂಗ ನಡುವೆ ಪರಸ್ಪರ ಸಂಬಂಧ ಹಾಗೂ ಸಮಾಜದೊಂದಿಗೆ ಸಂಪರ್ಕವನ್ನು ಬೆಸೆಯುವಲ್ಲಿ ಮುಖ್ಯವಾದ ಪಾತ್ರವನ್ನು ವಹಿಸಬಲ್ಲದು. ಆದರೆ ಕೇವಲ ಸಂಪರ್ಕವನ್ನು ಸೃಷ್ಟಿಸುವುದಷ್ಟೇ ಸಾಲದು. ಪ್ರತಿಯೊಂದು ಶಾಲೆಯೂ ಮುಕ್ತ ಹಾಗೂ ಧರ್ಮನಿರಪೇಕ್ಷ ಸಂಸ್ಥೆಯಾಗಿ ತನ್ನ ಪಾತ್ರವನ್ನು ನಿರ್ವಹಿಸುತ್ತದೆ ಎಂದು ನಾವು ಭಾವಿಸಲಾಗದು. ಆದರೆ ಹಾಗೆ ಮಾಡುವ ಶಾಲೆಯು ರಾಷ್ಟ್ರದ ಬದುಕಿನಲ್ಲಿ ಕೇವಲ ಶೈಕ್ಷಣಿಕ ದೃಷ್ಟಿಯಿಂದ ಮಾತ್ರವಲ್ಲ, ಸಾಮಾಜಿಕವಾಗಿಯೂ ಕೂಡ ಪ್ರಮುಖವಾದ ಪಾತ್ರವೋಂದನ್ನು ನಿರ್ವಹಿಸಿರುತ್ತದೆ.”

ಅಂತಹ ಮಹಾನ್ ಸಂಸ್ಥೆಯೋಂದರ ಭಾಗವಾಗಿದ್ದಕ್ಕೆ ನಾನು ನಿಜಕ್ಕೂ ಕೃತಜ್ಞ!

ಬಿ ಫ್ರೆಸ್, 11-01-2017